



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೩ Part - III	ಬೆಂಗಳೂರು, ಮಂಗಳವಾರ, ೧೫, ಜೂನ್, ೨೦೨೧ (ಜ್ಯೇಷ್ಠ, ೨೫, ಶಕವರ್ಷ, ೧೯೪೩) BENGALURU, TUESDAY, 15, JUNE, 2021 (JYAISTHA, 25, SHAKAVARSHA, 1943)	ನಂ. ೫೭೩ No. 573
-----------------------	---	--------------------

ರಾಜ್ಯ ಚುನಾವಣಾ ಆಯೋಗ, ಕರ್ನಾಟಕ

1ನೇ ಮಹಡಿ, ಕೆ.ಎಸ್.ಸಿ.ಎಂ.ಎಫ್. ಕಟ್ಟಡ (ಹಿಂಭಾಗ), ನಂ.8, ಕನ್ನಿಂಗ್ ಹ್ಯಾಂ ರಸ್ತೆ, ಬೆಂಗಳೂರು-560052

ತಿದ್ದುಪಡಿ ಅಧಿಸೂಚನೆ

ಸಂಖ್ಯೆ: ರಾಚುಆ/16/(ಜಿಪಂ-ಸೀವಿ)/ಟಿಫ್ಲೆಡ್‌ಪಿ/2021, ದಿನಾಂಕ: 15.06.2021

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 (1993ರ ಕರ್ನಾಟಕ ಅಧಿನಿಯಮ ಸಂಖ್ಯೆ 14) ರ ಪ್ರಕರಣ 163 ಮತ್ತು ಕರ್ನಾಟಕ ಸಾಮಾನ್ಯ ಖಂಡಗಳ ಅಧಿನಿಯಮ, 1899 (1899ರ ಕರ್ನಾಟಕ ಅಧಿನಿಯಮ ಸಂಖ್ಯೆ 3) ರ ಪ್ರಕರಣ 21 ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯ ಚುನಾವಣಾ ಆಯೋಗವು, ದಾವಣಗೆರೆ ಜಿಲ್ಲೆಗೆ ಸಂಬಂಧಿಸಿದಂತೆ, ದಿನಾಂಕ: 29.03.2021 ರಂದು ಹೊರಡಿಸಿರುವ ಅಧಿಸೂಚನೆ ಸಂಖ್ಯೆ ರಾಚುಆ/16(ಜಿಪಂ-ಸೀವಿ)/ಟಿಫ್ಲೆಡ್‌ಪಿ/2021ಕ್ಕೆ ಈ ಕೆಳಕಂಡಂತೆ ತಿದ್ದುಪಡಿ ಮಾಡಿ ಅಧಿಸೂಚಿಸಿದೆ.

ಕ್ರ. ಸಂ.	ತಾಲ್ಲೂಕು	ಜಿಲ್ಲಾ ಪಂಚಾಯತಿ ಕ್ಷೇತ್ರದ ಸಂಖ್ಯೆ ಮತ್ತು ಹೆಸರು	ತಿದ್ದುಪಡಿ
1	2	3	4
1	ದಾವಣಗೆರೆ	2-ಬೇತೂರು (ಅಣಜಿ)	ಈ ಕ್ಷೇತ್ರದ ವ್ಯಾಪ್ತಿಯಲ್ಲಿ ನಮೂದಾಗಿರುವ ಗ್ರಾಮ ಪಂಚಾಯತಿಗಳ ಪೈಕಿ ಐಗೂರು ಗ್ರಾಮ ಪಂಚಾಯತಿಯನ್ನು ಕೈಬಿಡಲಾಗಿದೆ ಮತ್ತು ಹೆಮ್ಮನಬೇತೂರು ಗ್ರಾಮ ಪಂಚಾಯತಿಯನ್ನು ಸೇರ್ಪಡೆಗೊಳಿಸಲಾಗಿದೆ.
2	ದಾವಣಗೆರೆ	3-ಆನಗೋಡು	ಈ ಕ್ಷೇತ್ರದ ವ್ಯಾಪ್ತಿಯಲ್ಲಿ ನಮೂದಾಗಿರುವ ಗ್ರಾಮ ಪಂಚಾಯತಿಗಳ ಪೈಕಿ ಹೆಮ್ಮನಬೇತೂರು ಗ್ರಾಮ ಪಂಚಾಯತಿಯನ್ನು ಕೈಬಿಡಲಾಗಿದೆ ಮತ್ತು ಐಗೂರು ಗ್ರಾಮ ಪಂಚಾಯತಿಯನ್ನು ಸೇರ್ಪಡೆಗೊಳಿಸಲಾಗಿದೆ.

ಆದೇಶಾನುಸಾರ

(ಎಂ.ಪಿ.ರಂಜಿತಾ)

ಅಧೀನ ಕಾರ್ಯದರ್ಶಿ,

ರಾಜ್ಯ ಚುನಾವಣಾ ಆಯೋಗ, ಕರ್ನಾಟಕ.

ಮುದ್ರಕರು ಹಾಗೂ ಪ್ರಕಾಶಕರು:- ಸಂಕಲನಾಧಿಕಾರಿಗಳು, ಕರ್ನಾಟಕ ರಾಜ್ಯಪತ್ರ, ಸರ್ಕಾರಿ ಕೇಂದ್ರ ಮುದ್ರಣಾಲಯ, ಬೆಂಗಳೂರು
(೧)